

॥ ಶ್ರೀ ಕೃಷ್ಣಸ್ತುತಿಃ ॥

ಯದಿ ದಿಶಸಿ ನಯನಪಟುತಾಂ ತರ್ಹಿ ಭವಚ್ಚರಣಕಮಲಸೇವಾಯೈ |  
ಆಯಾಸ್ಯಾಮಿ ದಯಾಲೋ ಕೃಷ್ಣ ನ ಚೇತ್ಸೂಜಯಾಮಿ ಕಥಮಂಧಃ || ೧ ||

ಸಂಭಾವಿತಸ್ಯ ಪುಂಸೋ ಮರಣಾದತಿರಿಚ್ಯತೇ ಕಿಲಾಕೀರ್ತಿಃ |  
ಇತಿ ಗೀತಾಸು ಹಿ ಗೀತಂ ಭವತಾ ಭವತಾಪತಿಮಿರರವೇ || ೨ ||

ನಾನಾಪರಾಧಶತಕಂ ಹೀನೇ ಯದ್ಯಸ್ತಿ ಕೃಷ್ಣ ಮಯಿ ಮತ್ತೇ |  
ದೀನಾನಾಮುದ್ಧತಾನ್ ಕ್ಷಂತವ್ಯಂ ತತ್ ಕ್ಷಮಾವತಾ ಭವತಾ || ೩ ||

ಕುಂತತಸಂತತಿಲಸಿತಂ ಚೂಡಾತ್ರಯಶೋಭಿಮೌಲಿಭಾಗಮಹಮ್ |  
ಶತಪತ್ರಪತ್ರನೇತ್ರಂ ಶಶಿವದನಂ ಪ್ರತಿದಿನಂ ದಿದೃಕ್ಷಾಮಿ || ೪ ||

ಕುಂಡಲಮಂಡಿತಗಂಡಂ ಕಂಬುಗ್ರೀವಂ ಮನೋರಮೋರಸ್ಕಮ್ |  
ದಂಡಂ ದಾಮ ಚ ದಧತಂ ಪಾಂಡವಸಖಿಮಚ್ಯಮರ್ಚಯಾಮಿ ಕದಾ || ೫ ||

ರಮ್ಯತಮೋದರಜಘನಂ ಕಮೋರಂ ವೃತ್ತಜಾನುಯುಗಜಂಘಮ್ |  
ರಕ್ತಾಬ್ಜಸದೃಶಪಾದಂ ಹಸ್ತಾಭ್ಯಾಂ ತ್ವಾನ್ಮರ್ಚಯಾಮಿ ಸದಯ ಕದಾ || ೬ ||

ದೋಷಾತಿದೂರಂ ಶುಭಗುಣರಾಶಿಂ ದಾಸೀಕೃತಾಖಿಲಾನಿಮಿಷಮ್ |  
ಭೂಷಣಭೂಷಿತಗಾತ್ರಂ ನೇತ್ರಾಭ್ಯಾಂ ಚಿತ್ರಚರಿತ ವೀಕ್ಷೇ ತ್ವಾಮ್ || ೭ ||

ಮಧ್ವಪ್ರತಿಷ್ಠಿತಂ ತ್ವಾಂ ವಿಧ್ವಸ್ತಾಶೇಷಕುಜನಕುಲಮ್ |  
ಮೂರ್ಧ್ನಾ ಪ್ರಣವ್ಯ ಯಾಚೇ ತದ್ವಿರಚಯ ಯದ್ವಿತಂ ಮಮಾದ್ಯ ಹರೇ || ೮ ||

ಸ್ತುತಿಮಿತಿ ಪುಣ್ಯಕಥನ ತೇ ಪ್ರಥಿತಕೃತೇ ವಾದಿರಾಜಯತಿರಕೃತ |  
ಸತತಂ ಪಠತಾಂ ಹಿ ಸತಾಮತಿವಿಶದಾಂ ದೇಹಿ ಕೃಷ್ಣ ವಿತತಮತಿಮ್ || ೯ ||

॥ ಇತಿ ಶ್ರೀಮದ್ವಾದಿರಾಜಪೂಜ್ಯಚರಣವಿರಚಿತಾ ಕೃಷ್ಣಸ್ತುತಿಃ ಸಮಾಪ್ತಾ ॥